



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಬುಧವಾರ, ೧೧, ಜೂನ್, ೨೦೨೫(ಜ್ಯೇಷ್ಠ, ೨೧, ಶಕವರ್ಷ, ೧೯೪೭) BENGALURU, WEDNESDAY, 11, JUNE, 2025(JYAISTHA, 21, SHAKAVARSHA, 1947)	ಸಂ. ೩೫೪ No.354
-----------------------	--	-------------------

PERSONNEL AND ADMINISTRATIVE REFORMS SECRETARIAT

NOTIFICATION

No.DPAR 01 CHUVEBHA (ADDL.CEO-1)2024, Bengaluru, Dated:11.06.2025

The following Order No.76/KT-LA/31/2023/CEMS-II, dated, 23rd May, 2025 of the Election Commission of India is republished hereunder for general information:

ELECTION COMMISSION OF INDIA

Nirvachan Sadan, Ashoka Road, New Delhi-110001

No: 76/KT-LA/31/2023/CEMS-II

Dated: 23rd May, 2025
2nd Jyeshtha, 1947(Saka)

ORDER

WHEREAS, the General Election to Legislative Assembly of Karnataka, 2023 for **63-Yelburga Assembly Constituency** was held in pursuance of the Election Commission of India Notification No.464/KT-LA/2023, dated 13th April, 2023; and

WHEREAS, as per Section 78 of the Representation of the People Act, 1951, every contesting candidate at an election shall, within 30 days from the date of election of the returned candidate, lodge with the District Election Officer an account of his/her election expenses which shall be a true copy of the account kept by him/her or his/her election agent under Section 77 of the said act; and

WHEREAS, the result of the election for **63-Yelburga Assembly Constituency** was declared by the Returning Officer on 13th May, 2023 and hence the last date for lodging the account of Election Expenses was 12th June, 2023; and

(೧)

WHEREAS, as per the report Dated:08.01.2025 of the District Election Officer, **Koppal** under sub-rule(1) of Rule 89 of the Conduct of Elections Rules, 1961 received through the CEO, Karnataka vide his letter no. DPAR/20/ Chuvebha (Addl CEO-1) 2023; dated 16.01.2025 stating that **Sh. Hari R** from **63-Yelburga Assembly Constituency**, a contesting candidate from said Assembly Constituency in General Election to Legislative Assembly of Karnataka, 2023 has failed to lodge the account of his election expenses, as required under law; and

WHEREAS, on basis of the said report of the District Election Officer, **Koppal** 'Show-Cause notice' No.76/KT-LA/31/2023/CEMS-II, dated 31st January, 2025 was issued under sub rule (5) of Rule 89 of the Conduct of Elections Rules, 1961 by the Election Commission of India to **Sh. Hari R** from **63-Yelburga Assembly Constituency**, for not lodging of the account of Election Expenses; and

WHEREAS, through the above said 'Show Cause Notice' and under sub rule(6) of Rule 89 of the Conduct of Elections Rules, 1961, **Sh. Hari R** from **63-Yelburga Assembly Constituency**, was directed to submit representation in writing to the Commission explaining the reasons for not lodging the account and also to lodge the account of his election expenses with the District Election Officer, **Koppal** District within 20 days from the date of receipt of the notice; and

WHEREAS, the District Election Officer, **Koppal** in his report dated 17.04.2025 as forwarded by the Chief Electoral Officer, Karnataka letter no.DPAR/20/Chuvebha (Addl.CEO-1)2023, dated:19-04-2025, has reported that the said Show Cause Notice was served to the wife of **Sh.Hari R on 28-03-2025**; and

WHEREAS, the District Election Officer, **Koppal** in his Supplementary Report dated 17.04.2025 on account of the candidate, received through Chief Electoral Officer, Karnataka letter No.DPAR/20/Chuvebha(Addl.CEO-1) 2023; dated 19.04.2025 has reported that **Sh. Hari. R** from **63-Yelburga Assembly Constituency**, has not submitted any representation or statement of account of election expenses. Further, after receipt of the said notice, the candidate has neither furnished any reason nor explanation to the Election Commission of India for failure to lodge the account of his election expenses as prescribed under law; and

WHEREAS, Section 10A of the Representation of the People Act, 1951 provides that:-

“If the Election Commission is satisfied that a person-
(a) has failed to lodge an account of election expenses within the time and in the manner
required by or under this Act, and
(b) has no good reason or justification for the failure,
the Election Commission shall, by order published in the official Gazette, declare him to be disqualified and any such person shall be disqualified for a period of three years from the date of the order.”;

WHEREAS, on basis of the facts and available records, the Commission is satisfied that **Sh. Hari. R** has failed to lodge the account of his election expenses and has no good reason or justification for the failure to do so; and

NOW, THEREFORE, in pursuance of Section 10A of the Representation of the People Act, 1951, the Election Commission of India hereby declares **Sh. Hari. R** resident of No.22074 Prestige Shantinikethan ITPL Main Road, Near Forum Mall, Whitefield Hoodi Bangalore – 48 and a contesting candidate from **63-Yelburga Assembly Constituency** in General Election to LA of Karnataka, 2023, to be disqualified for being chosen as and for being a member of either House of the Parliament or the Legislative Assembly or the Legislative Council of a State or Union Territory for a period of three years from the date of this order.

Sd/-

(RAKESH KUMAR)
SECRETARY

To.

Sh. Hari R,
No.22074, Prestige Shantinikethan,
ITPL Main Road, Near Forum Mall,
Whitefield Hoodi Bangalore – 48.

(Madhu A.C)
Under Secretary to Government,
DPAR(Elections), Karnataka

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ

ಅಧಿಸೂಚನೆ

ಸಂ:ಸಿಆಸುಇ 01 ಚುವೆಭ(ಅಮುಚುಅ-1) 2024, ಬೆಂಗಳೂರು, ದಿನಾಂಕ:11.06.2024

ಭಾರತ ಚುನಾವಣಾ ಆಯೋಗದ ಈ ಕೆಳಕಂಡ ಆದೇಶ ಸಂ: 76/ಕೆಟಿ-ಎಲ್‌ಎ/31/2023/ಸಿಇಎಂಎಸ್-II, ದಿನಾಂಕ:23.05.2025 ಅನ್ನು ಸಾಮಾನ್ಯ ಮಾಹಿತಿಗಾಗಿ ಪುನರ್ ಪ್ರಕಟಿಸಿದೆ.

ಭಾರತ ಚುನಾವಣಾ ಆಯೋಗ

ನಿರ್ವಾಚನ ಸದನ, ಅಶೋಕ ರಸ್ತೆ, ನವದೆಹಲಿ-110001

ಸಂಖ್ಯೆ: 76/ಕೆಟಿ-ಎಲ್‌ಎ/31/2023/ಸಿಇಎಂಎಸ್-II

ದಿನಾಂಕ: 23ನೇ ಮೇ, 2025

ಜೇಷ್ಠ ಮಾಸದ 02ನೇ ದಿನ, 1947(ಶಕ)

ಆದೇಶ

ಭಾರತ ಚುನಾವಣಾ ಆಯೋಗದ ಅಧಿಸೂಚನೆ ಸಂಖ್ಯೆ:464/ಕೆಟಿ-ಎಲ್‌ಎ/2023, ದಿನಾಂಕ:13ನೇ ಏಪ್ರಿಲ್, 2023ರ ಅನುಸಾರವಾಗಿ 2023ರ ಕರ್ನಾಟಕ ವಿಧಾನಸಭೆಯ 63-ಯಲಬುರ್ಗಾ ವಿಧಾನಸಭಾ ಮತಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಸಿರುವುದರಿಂದ; ಮತ್ತು

ಜನತಾ ಪ್ರಾತಿನಿಧ್ಯ ಅಧಿನಿಯಮ, 1951ರ 78ನೇ ಪ್ರಕರಣದ ಅನುಸಾರ, ಚುನಾವಣೆಗೆ ಸ್ಪರ್ಧಿಸಿದ ಪ್ರತಿಯೊಬ್ಬ ಅಭ್ಯರ್ಥಿಯು, ಚುನಾವಣೆಯಲ್ಲಿ ಜಯಿಸಿದ ಅಭ್ಯರ್ಥಿಯನ್ನು ಘೋಷಿಸಿದ ದಿನಾಂಕದಿಂದ 30 ದಿನಗಳ ಒಳಗಾಗಿ ಸದರಿ ಅಧಿನಿಯಮದ 77ನೇ ಪ್ರಕರಣದ ಅಡಿಯಲ್ಲಿ, ಆತನು/ಆಕೆಯು ಅಥವಾ ಆತನ/ಆಕೆಯ ಚುನಾವಣಾ ಏಜೆಂಟರು ಇಟ್ಟುಕೊಂಡಿರುವ ಲೆಕ್ಕಪತ್ರಗಳ ನೈಜ ಪ್ರತಿ ಆಗಿರತಕ್ಕ ತನ್ನ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿಯವರಿಗೆ ಸಲ್ಲಿಸಬೇಕಾಗಿರುವುದರಿಂದ; ಮತ್ತು

ರಿಟರ್ನಿಂಗ್ ಅಧಿಕಾರಿಯವರು ದಿನಾಂಕ:13ನೇ ಮೇ 2023 ರಂದು ಕರ್ನಾಟಕದ 2023ರ 63-ಯಲಬುರ್ಗಾ ವಿಧಾನಸಭಾ ಮತಕ್ಷೇತ್ರಕ್ಕೆ ಚುನಾವಣಾ ಫಲಿತಾಂಶವನ್ನು ಘೋಷಿಸಿರುವುದರಿಂದ ಮತ್ತು ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ಕಡೆಯ ದಿನಾಂಕ:12ನೇ ಜೂನ್ 2023 ಆಗಿರುವುದರಿಂದ; ಮತ್ತು

ಮುಖ್ಯ ಚುನಾವಣಾಧಿಕಾರಿ (ಸಿಇಒ), ಕರ್ನಾಟಕ ಇವರ ತಮ್ಮ ಪತ್ರ ಸಂಖ್ಯೆ: ಡಿಪಿಎಆರ್ 20 ಚುವೆಭ(ಅಪರ ಸಿಇಒ-1)2023, ದಿನಾಂಕ:16.01.2023ರ ಮುಖಾಂತರ ಸ್ವೀಕರಿಸಿದ ಚುನಾವಣೆಗಳನ್ನು ನಡೆಸುವ ನಿಯಮಗಳು, 1961ರ 89ನೇ ನಿಯಮದ 1ನೇ ಉಪ-ನಿಯಮದ ಮೇರೆಗೆ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ), ಕೊಪ್ಪಳ ಇವರ ವರದಿ ದಿನಾಂಕ:08.01.2025ರ ವರದಿ ಪ್ರಕಾರ ಕರ್ನಾಟಕದ ವಿಧಾನಸಭಾ ಸಾರ್ವತ್ರಿಕ-ಚುನಾವಣೆ 2023ರಲ್ಲಿನ 63-ಯಲಬುರ್ಗಾ ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ಧಿಸಿದ ಅಭ್ಯರ್ಥಿಯಾದ ಶ್ರೀ ಹರಿ. ಆರ್ ಇವರು ಕಾನೂನಿನ ಅಡಿಯಲ್ಲಿ ಅಗತ್ಯಪಡಿಸಿದಂತೆ, ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ವಿಫಲರಾಗಿರುವುದರಿಂದ; ಮತ್ತು

ಜಿಲ್ಲಾ ಚುನಾವಣಾಧಿಕಾರಿ, ಕೊಪ್ಪಳ ಇವರ ಸದರಿ ವರದಿಯ ಆಧಾರದ ಮೇಲೆ, ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸದಿರುವುದಕ್ಕಾಗಿ 63-ಯಲಬುರ್ಗಾ ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ಧಿಸಿದ ಅಭ್ಯರ್ಥಿಯಾದ ಶ್ರೀ ಹರಿ. ಆರ್ ರವರಿಗೆ ಚುನಾವಣೆಗಳನ್ನು ನಡೆಸುವ ನಿಯಮಗಳು, 1961ರ 89ನೇ ನಿಯಮದ (5)ನೇ ಉಪ-ನಿಯಮದ ಅಡಿಯಲ್ಲಿ ಭಾರತ ಚುನಾವಣಾ ಆಯೋಗವು ಕಾರಣ ಕೇಳಿ ನೋಟಿಸು ಸಂಖ್ಯೆ: 76/ಕೆಟಿ-ಎಲ್‌ಎ/31/2023/ಸಿಇಎಂಎಸ್-II, ದಿನಾಂಕ:31ನೇ ಜನವರಿ, 2025 ರಂದು ನೀಡಲಾಗಿರುವುದರಿಂದ; ಮತ್ತು

ಮೇಲೆ ಹೇಳಿದ ಕಾರಣ ಕೇಳುವ ನೋಟಿಸ್‌ನ ಮೂಲಕ ಮತ್ತು ಚುನಾವಣೆಗಳನ್ನು ನಡೆಸುವ ನಿಯಮಗಳು, 1961ರ 89ನೇ ನಿಯಮದ (6)ನೇ ಉಪ-ನಿಯಮದ ಅಡಿಯಲ್ಲಿ, ನೋಟಿಸ್ ಸ್ವೀಕರಿಸಿದ ದಿನಾಂಕದಿಂದ 20 ದಿನಗಳ ಒಳಗಾಗಿ ತಮ್ಮ ಲೆಕ್ಕಪತ್ರಗಳನ್ನು ಸಲ್ಲಿಸದಿರುವುದಕ್ಕೆ ಕಾರಣವನ್ನು ವಿವರಿಸಿ ಆಯೋಗಕ್ಕೆ ಲಿಖಿತದಲ್ಲಿ ಮನವಿ ಸಲ್ಲಿಸುವಂತೆ ಹಾಗೂ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು **ಕೊಪ್ಪಳ** ಜಿಲ್ಲೆಯ ಜಿಲ್ಲಾ ಚುನಾವಣಾ ಅಧಿಕಾರಿಯವರಿಗೆ ಸಲ್ಲಿಸುವಂತೆಯೂ **63-ಯಲಬುರ್ಗಾ ವಿಧಾನಸಭಾ ಮತಕ್ಷೇತ್ರದಿಂದ** ಸ್ಪರ್ಧಿಸಿದ ಅಭ್ಯರ್ಥಿಯಾದ **ಶ್ರೀ ಹರಿ. ಆರ್** ರವರಿಗೆ ನಿರ್ದೇಶಿಸಿರುವುದರಿಂದ; ಮತ್ತು

ಮುಖ್ಯ ಚುನಾವಣಾಧಿಕಾರಿ (ಸಿಇಒ), ಕರ್ನಾಟಕ, ಇವರ ಪತ್ರ ಸಂಖ್ಯೆ:ಡಿಪಿಎಆರ್/20/ಚುವೆಭ (ಅಪರ ಸಿಇಒ-1)2023; ದಿನಾಂಕ:19.04.2025ರ ಮೂಲಕ ಕಳುಹಿಸಲಾದಂತೆ ಜಿಲ್ಲಾ ಚುನಾವಣಾಧಿಕಾರಿ (ಡಿಇಒ), **ಕೊಪ್ಪಳ**ರವರು ತಮ್ಮ ವರದಿಯ ದಿನಾಂಕ:17-04-2025ರಲ್ಲಿ **ಶ್ರೀ ಹರಿ.ಆರ್** ರವರ ಪತ್ನಿಗೆ ದಿನಾಂಕ: **28-03-2025**ರಂದು ಸದರಿ ಕಾರಣ ಕೇಳಿ ನೋಟಿಸ್ ಅನ್ನು ನೀಡಲಾಗಿದೆ ಎಂದು ವರದಿ ಮಾಡಿರುವುದರಿಂದ; ಮತ್ತು

ಮುಖ್ಯ ಚುನಾವಣಾಧಿಕಾರಿ (ಸಿಇಒ), ಕರ್ನಾಟಕ ಇವರ ಪತ್ರ ಸಂಖ್ಯೆ:ಡಿಪಿಎಆರ್/20/ಚುವೆಭ (ಅಪರ ಸಿಇಒ-1)2023, ದಿನಾಂಕ:19-04-2025ರ ಮುಖಾಂತರ ಸ್ವೀಕರಿಸಿದ ಅಭ್ಯರ್ಥಿಯ ಲೆಕ್ಕ ಪತ್ರವನ್ನು ಕುರಿತಾದ ಜಿಲ್ಲಾ ಚುನಾವಣಾಧಿಕಾರಿ, **ಕೊಪ್ಪಳ** ಜಿಲ್ಲೆ ಇವರು ತಮ್ಮ ಪೂರಕ ವರದಿ ದಿನಾಂಕ:17-04-2025ರಲ್ಲಿ, **63-ಯಲಬುರ್ಗಾ ವಿಧಾನಸಭಾ ಮತಕ್ಷೇತ್ರದಿಂದ** ಸ್ಪರ್ಧಿಸಿದ ಅಭ್ಯರ್ಥಿಯಾದ **ಶ್ರೀ ಹರಿ. ಆರ್** ರವರು ಚುನಾವಣಾ ವೆಚ್ಚಗಳ ಲೆಕ್ಕ ಪತ್ರದ ಯಾವುದೇ ನಿರೂಪಣೆ ಅಥವಾ ವಿವರಪಟ್ಟಿಯನ್ನು ಸಲ್ಲಿಸಿರುವುದಿಲ್ಲವೆಂದು ವರದಿ ಮಾಡಲಾಗಿದೆ. ಅಲ್ಲದೇ, ಸದರಿ ನೋಟಿಸ್‌ನ್ನು ಸ್ವೀಕರಿಸಿದ ತರುವಾಯ, ಅಭ್ಯರ್ಥಿಯು ಕಾನೂನಿನ ಅಡಿಯಲ್ಲಿ ನಿಯಮಿಸಲಾದಂತೆ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ವಿಫಲರಾಗಿದ್ದಕ್ಕಾಗಿ ಭಾರತ ಚುನಾವಣಾ ಆಯೋಗಕ್ಕೆ ಯಾವುದೇ ಕಾರಣವನ್ನಾಗಲಿ ಅಥವಾ ವಿವರಣೆಯನ್ನಾಗಲಿ ನೀಡಿರುವುದಿಲ್ಲವಾದ್ದರಿಂದ; ಮತ್ತು

ಜನತಾ ಪ್ರಾತಿನಿಧ್ಯ ಅಧಿನಿಯಮ, 1951ರ 10ಎ ಪ್ರಕರಣದಲ್ಲಿ ಈ ಕೆಳಕಂಡಂತೆ ಉಪಬಂಧಿಸಲಾಗಿರುವುದರಿಂದ, ಎಂದರೆ :-

"ಒಬ್ಬ ವ್ಯಕ್ತಿಯು,

(ಎ) ಈ ಅಧಿನಿಯಮದ ಮೂಲಕ ಅಥವಾ ಅದರ ಮೇರೆಗೆ ಅಗತ್ಯಪಡಿಸಿದ ಕಾಲದೊಳಗೆ ಮತ್ತು ಅಗತ್ಯಪಡಿಸಿದ ರೀತಿಯಲ್ಲಿ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ವಿಫಲನಾಗಿದ್ದಾನೆಂದು; ಮತ್ತು

(ಬಿ) ಹಾಗೆ ವಿಫಲನಾಗಿರುವುದಕ್ಕೆ ಯಾವುದೇ ಸರಿಯಾದ ಕಾರಣ ಅಥವಾ ಸಮರ್ಥನೆಯನ್ನು ಅವರು ಹೊಂದಿಲ್ಲವೆಂದು,
- ಚುನಾವಣಾ ಆಯೋಗಕ್ಕೆ ಮನದಟ್ಟಾದರೆ, ಚುನಾವಣಾ ಆಯೋಗವು ರಾಜ್ಯಪತ್ರದಲ್ಲಿ ಪ್ರಕಟವಾದ ಆದೇಶದ ಮೂಲಕ ಅವನು ಅನರ್ಹನಾಗಿದ್ದಾನೆಂದು ಘೋಷಿಸತಕ್ಕದ್ದು ಮತ್ತು ಅಂಥ ಯಾರೇ ವ್ಯಕ್ತಿಯನ್ನು ಆ ಆದೇಶದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸತಕ್ಕದ್ದು" ಎಂದು ಉಪಬಂಧಿಸಿರುವುದರಿಂದ;

ವಾಸ್ತವ ಸಂಗತಿಗಳು ಮತ್ತು ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ, **ಶ್ರೀ ಹರಿ.ಆರ್** ರವರು ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲು ವಿಫಲರಾಗಿದ್ದಾರೆಂದು ಮತ್ತು ಹಾಗೆ ಸಲ್ಲಿಸಲು ವಿಫಲರಾಗಿದ್ದಕ್ಕೆ ಯಾವುದೇ ಸೂಕ್ತ ಕಾರಣವನ್ನು ಅಥವಾ ಸಮರ್ಥನೆಯನ್ನು ನೀಡಿಲ್ಲವೆಂದು ಆಯೋಗಕ್ಕೆ ಮನವರಿಕೆಯಾಗಿರುವುದರಿಂದ; ಮತ್ತು

ಈಗ, ಜನತಾ ಪ್ರಾತಿನಿಧ್ಯ ಅಧಿನಿಯಮ, 1951ರ 10ಎ ಪ್ರಕರಣದ ಅನುಸಾರವಾಗಿ, ಭಾರತದ ಚುನಾವಣಾ ಆಯೋಗವು ಸಂಖ್ಯೆ:22074, ಪ್ರೆಸ್ವೀಜ್ ಶಾಂತಿನಿಕೇತನ, ಐ.ಟಿ.ಪಿ.ಎಲ್. ಮುಖ್ಯ ರಸ್ತೆ, ಪೋರಂ ಮಾಲ್ ಹತ್ತಿರ, ವೈಟ್ ಫೀಲ್ಡ್ ಹೂಡಿ, ಬೆಂಗಳೂರು - 48, ನಿವಾಸಿಯಾಗಿರುವ ಮತ್ತು 2023ರಲ್ಲಿ ಕರ್ನಾಟಕದ **63-ಯಲಬುರ್ಗಾ ವಿಧಾನ ಸಭಾ ಮತಕ್ಷೇತ್ರಕ್ಕೆ** ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಯಾಗಿರುವ **ಶ್ರೀ ಹರಿ. ಆರ್** ಇವರನ್ನು ಈ ಆದೇಶದ

ದಿನಾಂಕದಿಂದ ಮೂರು ವರ್ಷಗಳ ಅವಧಿಯವರೆಗೆ ಸಂಸತ್ತಿನ ಉಭಯ ಸದನಗಳ ಅಥವಾ ರಾಜ್ಯದ ಅಥವಾ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಅಥವಾ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತಗೊಳ್ಳುವುದಕ್ಕೆ ಮತ್ತು ಸದಸ್ಯರಾಗುವುದಕ್ಕೆ ಅನರ್ಹರೆಂದು ಈ ಮೂಲಕ ಘೋಷಿಸಿದೆ.

ಸಹಿ/-

(ರಾಕೇಶ್ ಕುಮಾರ್)

ಕಾರ್ಯದರ್ಶಿ

ಇವರಿಗೆ,

ಶ್ರೀ ಹರಿ. ಆರ್,

ಸಂಖ್ಯೆ:22074, ಪ್ರೆಸ್ವೀಜ್ ಶಾಂತಿನಿಕೇತನ,

ಐ.ಟಿ.ಪಿ.ಎಲ್. ಮುಖ್ಯ ರಸ್ತೆ, ಪೋರಂ ಮಾಲ್ ಹತ್ತಿರ,

ವೈಟ್ ಫೀಲ್ಡ್ ಹೂಡಿ, ಬೆಂಗಳೂರು - 48

(ಮಧು ಎ.ಸಿ)

ಸರ್ಕಾರದ ಅಧೀನ ಕಾರ್ಯದರ್ಶಿ

ಸಿಆಸು ಇಲಾಖೆ(ಚುನಾವಣೆಗಳು),ಕರ್ನಾಟಕ